

2025ರ ಕರ್ನಾಟಕ ಅಧಿನಿಯಮ ಸಂಖ್ಯೆ:15

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025

ಪ್ರಕರಣಗಳ ಪಟ್ಟಿ

ಪ್ರಕರಣಗಳು

1. ಸಂಕ್ಷಿಪ್ತ ಹೆಸರು, ಪ್ರಾರಂಭ ಮತ್ತು ಅನ್ವಯ
2. ಪರಿಭಾಷೆಗಳು
3. ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರ ನೋಂದಣಿ
4. ನೋಂದಣಿಯನ್ನು ರದ್ದುಗೊಳಿಸುವ ಅಥವಾ ಅಮಾನತ್ತುಗೊಳಿಸುವ ಅಧಿಕಾರ
5. ಸಾಲ ನೀಡಿಕೆ ಮಾನದಂಡಗಳು
6. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಭದ್ರತೆಯನ್ನು ಕೋರುವಂತಿಲ್ಲ
7. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ವಿಧಿಸಿದ ಬಡ್ಡಿಯ ದರಗಳಲ್ಲಿನ ಪಾರದರ್ಶಕತೆ
8. ಬಲವಂತದ ಕ್ರಮಗಳಿಗಾಗಿ ಮೈಕ್ರೋ ಹಣಕಾಸು ಸಂಸ್ಥೆಗಳ (MFI) ವಿರುದ್ಧ ದಂಡನೆ
9. ದಾಖಲೆಗಳು ಅಥವಾ ದಸ್ತಾವೇಜುಗಳನ್ನು ಹಾಜರುಪಡಿಸಲು ಅಗತ್ಯಪಡಿಸುವ ಅಧಿಕಾರ ಹಾಗೂ ಪ್ರವೇಶ, ತಪಾಸಣೆ ಮತ್ತು ವಶಪಡಿಸಿಕೊಳ್ಳುವ ಅಧಿಕಾರ
10. ದೂರುಗಳು
11. ಒಂಬುಡ್ಸ್‌ಮನ್ ನೇಮಕ
12. ಕುಂದುಕೊರತೆಗಳ ನಿವಾರಣಾ ವೇದಿಕೆ
13. ಅಧಿನಿಯಮದ 8ನೇ ಪ್ರಕರಣದ ಉಲ್ಲಂಘನೆಗಾಗಿ ದಂಡನೆ
14. ಪ್ರತಿಯೊಬ್ಬ ಅಧಿಕಾರಿಯು ಲೋಕನೌಕರನಾಗಿರುವುದು
15. ಲೈಸೆನ್ಸುರಹಿತ ಮತ್ತು ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರ ಮೂಲಕ ಬಲವಂತದ ಕ್ರಮದಿಂದ ಸಾಲಗಾರನಿಗೆ ಪರಿಹಾರ (relief)
16. ತೊಂದರೆಗಳನ್ನು ನಿವಾರಿಸುವ ಅಧಿಕಾರ
17. ನಿರ್ದೇಶನಗಳನ್ನು ನೀಡುವ ಅಧಿಕಾರ
18. ನಿಯಮಗಳ ರಚನಾಧಿಕಾರ
19. ನಿರಸನ ಮತ್ತು ಉಳಿಸುವಿಕೆಗಳು

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

2025ರ ಅಧಿನಿಯಮ ಸಂಖ್ಯೆ:15 1. ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳು ಸಾಲಗಾರ ಸಮೂಹಗಳಾದಂತಹ ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ ಮತ್ತು ಉಸಿರುಗಟ್ಟಿಸುತ್ತಿವೆ. ಸಾಲಗಾರನಿಗೆ ಬಡ್ಡಿಯ ಕುರಿತಂತೆ ಕೆಲವೊಮ್ಮೆ ದುಷ್ಪಟ್ಟು ಮೊತ್ತವನ್ನು ಅಥವಾ ಹೆಚ್ಚಿನ ಬಡ್ಡಿಯನ್ನು ಪಾವತಿಸಲು ಒತ್ತಾಯಿಸಲಾಗುತ್ತಿದೆ. ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಪಡಿಸಲಾಗುತ್ತಿದೆ. ಪ್ರಸ್ತಾವಿತ ಶಾಸನವು ಸಾಲಗಳನ್ನು ಪಡೆಯುವ ಮತ್ತು ನಂತರ ಸಾಲಗಳಲ್ಲಿಯೇ ಮುಳುಗಿಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಕುರಿತಾಗಿದೆ.

ಪ್ರಸ್ತಾವಿತ ಶಾಸನವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು, ರೈತರಿಂದ ಕೃಷಿ ಉತ್ಪನ್ನಗಳನ್ನು ಪಡೆದು ಕೃಷಿ ಸರಕುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಅಥವಾ ಬಡವರಿಗೆ ಸಾಲವನ್ನು ನೀಡುವ ಮತ್ತು ಅಸಲನ್ನು ಬಡ್ಡಿಯೊಂದಿಗೆ ನಗದು ಅಥವಾ ವಸ್ತುರೂಪದಲ್ಲಿ ತೆಗೆದುಕೊಳ್ಳುವ ಲೇವಾದೇವಿದಾರರು ಅಥವಾ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆ ಅಥವಾ ಎಸ್ಟೇಟ್ ಘಟಕಗಳು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ಮತ್ತು ಅಮಾನವೀಯ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಹಾಗೂ ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕಾರ್ಯವ್ಯವಸ್ಥೆಯನ್ನು ಸೃಜಿಸುವ ಉದ್ದೇಶಕ್ಕಾಗಿ ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಕುರಿತಾಗಿದೆ.

2. ಪ್ರಸ್ತಾವಿತ ಶಾಸನದ ಮುಖ್ಯ ಉದ್ದೇಶವು ಅಸಹಾಯಕ ಸಾಲಗಾರರನ್ನು ಬಲವಂತದ ಮತ್ತು ಕಾನೂನುಬಾಹಿರ ವಸೂಲಾತಿ ಪದ್ಧತಿಗಳಿಂದ ರಕ್ಷಿಸುವ ಕುರಿತಾಗಿದ್ದು ಈ ಮುಂದಿನವುಗಳನ್ನು ಕೂಡಿದೆ:

(ಎ) 21ನೇ ಅನುಚ್ಛೇದ - ಬದುಕಿನ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ. ಸರ್ವೋಚ್ಚ ನ್ಯಾಯಾಲಯವು ಆರ್ಥಿಕ ಶೋಷಣೆ ಮತ್ತು ಕಿರುಕುಳವು ವ್ಯಕ್ತಿ ಗೌರವವನ್ನು ಅತಿಕ್ರಮಿಸುತ್ತಿದೆಯೆಂದು ಪದೇಪದೇ ಅಭಿಪ್ರಾಯಪಟ್ಟಿದೆ. ಪ್ರಸ್ತಾವಿತ ಶಾಸನವು ಆತ್ಮಹತ್ಯೆಗಳಿಗೆ ದೂಡುತ್ತಿರುವ ಮತ್ತು ತೊಂದರೆಗಳನ್ನು ನೀಡುತ್ತಿರುವ ಆರ್ಥಿಕ ದುರ್ವ್ಯವಸ್ಥೆಯಿಂದ ತಡೆಗಟ್ಟುವ, ಈ ಮೂಲಕ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವ ಕುರಿತಾಗಿದೆ.

(ಬಿ) ರಾಜ್ಯ ನೀತಿಯ ನಿರ್ದೇಶನಾತ್ಮಕ ತತ್ವಗಳ 38 ಮತ್ತು 39ನೇ ಅನುಚ್ಛೇದಗಳು ಅಸಮಾನತೆಗಳನ್ನು ತಗ್ಗಿಸುವುದು ಮತ್ತು ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಪತ್ತು ಕ್ರೋಢೀಕರಣವಾಗುವುದನ್ನು ತಡೆಗಟ್ಟುವುದು ರಾಜ್ಯದ ಕರ್ತವ್ಯವಾಗಿದೆ. ಪ್ರಸ್ತಾವಿತ ಶಾಸನವು ಕಾನೂನು ಚೌಕಟ್ಟುಗಳ ಹೊರಗೆ ಕಾರ್ಯಾಚರಿಸುವ ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವ ಮೂಲಕ ಗಮನಹರಿಸುತ್ತದೆ.

(ಸಿ) 14ನೇ ಅನುಚ್ಛೇದದಡಿ (ಸಮಾನತೆಯ ಹಕ್ಕು) ಯುಕ್ತ ವರ್ಗೀಕರಣದ ತತ್ತ್ವವು ರಾಜ್ಯಕ್ಕೆ ನ್ಯಾಯಸಮ್ಮತ ಕಾಳಜಿಗಳ ಆಧಾರದ ಮೇಲೆ ವಿಭಿನ್ನ ಪ್ರವರ್ಗದ ಲೇವಾದೇವಿದಾರರನ್ನು ವಿಭಿನ್ನವಾಗಿ ವ್ಯವಹರಿಸಲು ಅನುವು ಮಾಡಿಕೊಡುತ್ತದೆ. ಪ್ರಸ್ತಾವಿತ ಶಾಸನವು ಆರ್‌ಬಿ‌ಐ‌ನ ಕಣ್ಣಪ್ಪಿಗೆ ಒಳಪಡದ ನೋಂದಾಯಿತವಲ್ಲದ ಮತ್ತು ಅನಿಯಂತ್ರಿತ ಲೇವಾದೇವಿದಾರಿಗೆ ಮಾತ್ರ ಅನ್ವಯವಾಗುವುದು.

(ಡಿ) 19(6)ನೇ ಅನುಚ್ಛೇದ- ಸಾರ್ವಜನಿಕ ಹಿತಾಸಕ್ತಿಯಲ್ಲಿ ವೃತ್ತಿಗಳನ್ನು ನಿಯಂತ್ರಿಸುವ ಮೂಲಕ ವ್ಯಾಪಾರ ಮತ್ತು ವ್ಯವಹಾರಗಳ ಮೇಲೆ ಸಕಾರಣವಾದ ನಿರ್ಬಂಧಗಳನ್ನು ಮಾಡಲು ರಾಜ್ಯಕ್ಕೆ ಅನುವು ಮಾಡಿಕೊಡುತ್ತದೆ. ಪ್ರಸ್ತಾವಿತ ಶಾಸನವು ಕಾನೂನುಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ. ಆದರೆ ಸಾರ್ವಜನಿಕ ಕಳಕಳಿಯಿಂದಾಗಿ ಬಲವಂತದ ವಸೂಲಾತಿಗಳನ್ನು ನಿರ್ಬಂಧಿಸುತ್ತದೆ.

(ಇ) ಸರ್ವೋಚ್ಚ ನ್ಯಾಯಾಲಯವು, ಗುಜರಾತ್ ರಾಜ್ಯ ವಿರುದ್ಧ ಮಿರ್ಜಾಪುರದ ಮೋತಿ ಖುರೇಷಿ ಕಸಬ್ ಜಮಾತ್ (2005) ನಂತರ ಪ್ರಕರಣಗಳಲ್ಲಿ ಸಾರ್ವಜನಿಕ ಕ್ಷೇಮಾಭಿವೃದ್ಧಿಯ ಹೊಣೆಯಲ್ಲಿದ್ದಾಗ ರಾಜ್ಯದ ಮಧ್ಯಪ್ರವೇಶವನ್ನು ಎತ್ತಿಹಿಡಿದಿರುತ್ತದೆ. ಬಲವಂತದ ಲೇವಾದೇವಿಯು ಹಲವಾರು ರೈತರ ಪ್ರಕರಣಗಳಲ್ಲಿ ಆತ್ಮಹತ್ಯೆಗಳು ಹಾಗೂ ಆರ್ಥಿಕ ನಷ್ಟಕ್ಕೆ ದಾರಿಯಾಗುವುದೆಂದು ಹೇಳಿದೆ. ಪ್ರಸ್ತಾವಿತ ಶಾಸನವು ಸಾಮಾಜಿಕ ಸಮಸ್ಯೆಗೆ ಒತ್ತು ನೀಡಲು ಪ್ರಮಾಣಾನುಸಾರ ಪ್ರತಿಕ್ರಿಯೆಯಾಗಿರುತ್ತದೆ.

3. ಪ್ರಸ್ತಾವಿತ ಶಾಸನವು ಕಾರಾವಾಸ ಮತ್ತು ಜುಲ್ಮಾನೆಯನ್ನೊಳಗೊಂಡ ದಂಡನೆಗಳನ್ನು ವಿಧಿಸುತ್ತದೆ.

(ಎ) ಹಣದ ಅಕ್ರಮ ಚಲಾವಣೆ ಪ್ರತಿಬಂಧಕ ಅಧಿನಿಯಮ, 2002 (PMLA) ರಂತಹ ಹಣಕಾಸಿನ ಕಾನೂನುಗಳಲ್ಲಿ ಆರ್ಥಿಕ ದುರ್ನಡತೆಗಾಗಿ ಕಠಿಣ ದಂಡನೆಗಳನ್ನು ವಿಧಿಸುವಾಗ, ಕಂಡುಬರುವ ಶಿಕ್ಷೆಯು, ಹೆದರಿಸುವ ಮೂಲಕ ತಡೆಯುವ ಸಿದ್ಧಾಂತದಿಂದ ಕೂಡಿದೆ.

(ಬಿ) ಸರ್ವೋಚ್ಚ ನ್ಯಾಯಾಲಯವು, ನಿರಂಕುಶತೆಯನ್ನು ವ್ಯಕ್ತಪಡಿಸಿದ ಹೊರತಾಗಿರುವ ದಂಡನೆಗಳನ್ನು (ಆಂಧ್ರ ಪ್ರದೇಶ ರಾಜ್ಯ ವಿರುದ್ಧ ಮ್ಯಾಕ್ ಡೊವೆಲ್ & ಕಂಪನಿ, 1996) ವಿಧಿಸುವ ವಿಧಾನಮಂಡಲದ ಅಧಿಕಾರವನ್ನು ಎತ್ತಿಹಿಡಿದಿದೆ. ಬಲವಂತದ ಸಾಲ ನೀಡಿಕೆಯ ಪರಿಣಾಮ, ದಂಡನೆಗಳನ್ನು ಅವಶ್ಯಕ ನಿರ್ಬಂಧಗಳನ್ನಾಗಿ ಜಾರಿಗೊಳಿಸಲು ನೀಡಲಾಗುತ್ತಿದೆ.

4. ಪ್ರಸ್ತಾವಿತ ಶಾಸನವು ನೋಂದಾಯಿತವಲ್ಲದ ಲೇವಾದೇವಿದಾರರು ತೆಗೆದುಕೊಂಡ ಭದ್ರತೆಗಳನ್ನು (Securities) ಮುಕ್ತಗೊಳಿಸುವುದನ್ನು ಕಡ್ಡಾಯಗೊಳಿಸಿದೆ. ಬ್ಯಾಂಕಿಂಗ್ ವ್ಯವಸ್ಥೆಗಳಿಗಿಂತ ಇದು ಭಿನ್ನವಾಗಿದ್ದು, ಇದನ್ನು ಹೀಗೆ ಸಮರ್ಥಿಸಲಾಗಿದೆ ಎಂದರೆ:

(ಎ) 39(ಸಿ) ಅನುಚ್ಛೇದದ ರಾಜ್ಯ ನೀತಿಯ ನಿರ್ದೇಶನಾತ್ಮಕ ತತ್ತ್ವಗಳು, ಬ್ಯಾಂಕುಗಳಂತಲ್ಲದೆ, ನೋಂದಾಯಿತವಲ್ಲದ ಲೇವಾದೇವಿದಾರರು ನಿಯಂತ್ರಕ ಕಣಪುಗಳ ಹೊರತಾಗಿ ಕಾರ್ಯಾಚರಣೆ ಮಾಡುವುದು ಮತ್ತು ಹಾಗಾಗೇ ಬಲವಂತವಾಗಿ ಭದ್ರತೆಗಳನ್ನು ಸ್ವಾಧೀನ ಪಡಿಸಿಕೊಳ್ಳುವುದರ ಆರ್ಥಿಕ ಶೋಷಣೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರವನ್ನು ಕಡ್ಡಾಯಗೊಳಿಸುತ್ತವೆ.

(ಬಿ) ಪ್ರಬಲ ಮಧ್ಯಪ್ರವೇಶಿಕೆಗಳನ್ನು ಅಗತ್ಯಪಡಿಸುವಲ್ಲಿ ಸಾಲಗಾರರನ್ನು ರಕ್ಷಿಸಲು ವಿಫಲವಾಗಿರುತ್ತದೆ. ಸರ್ವೋಚ್ಚ ನ್ಯಾಯಾಲಯವು ಡಿ.ಎಸ್.ನಕರ ವಿರುದ್ಧ ಭಾರತ ಒಕ್ಕೂಟ (1983) ಪ್ರಕರಣದಲ್ಲಿ, ರಾಜ್ಯವು ದುರ್ಬಲ ವರ್ಗಗಳ ಸಮಾಜೋ-ಆರ್ಥಿಕ ಕ್ಷೇಮಾಭಿವೃದ್ಧಿಗಾಗಿ ಸಕ್ರಿಯ ಕ್ರಮ ಕೈಗೊಳ್ಳುವುದನ್ನು ಎತ್ತಿಹಿಡಿದಿದೆ.

(ಸಿ) ಸರ್ವೋಚ್ಚ ನ್ಯಾಯಾಲಯವು, ಕೃಷ್ಣ ಕುಮಾರ್ ಸಿಂಗ್ ವಿರುದ್ಧ ಬಿಹಾರ ರಾಜ್ಯ (2017)ರ ಪ್ರಕರಣದಲ್ಲಿ ಶಾಸನವು ತಕ್ಷಣದ ಅವಶ್ಯಕತೆಯ ಆಧಾರದ ಮೇಲಿರತಕ್ಕದ್ದೆಂದು ಅಭಿಪ್ರಾಯಪಟ್ಟಿರುತ್ತದೆ. ಪ್ರಸ್ತಾವಿತ ಶಾಸನವು ತುರ್ತಾಗಿ ಸಾಲಗಾರರ ರಕ್ಷಣೆಯನ್ನು ಸಮರ್ಥಿಸುತ್ತದೆ.

5. ಈ ಅಧಿನಿಯಮದ ಉಪಬಂಧಗಳು, ಆರ್‌ಬಿಐ ಮೂಲಕ ನಿಯಂತ್ರಣಕ್ಕೊಳಪಡುವ ಕಾನೂನು ಬದ್ಧ ನೋಂದಾಯಿತ ಮತ್ತು ನಿಯಂತ್ರಿತ ನಿಕಾಯಗಳಾದ ಬ್ಯಾಂಕುಗಳು(ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಪ್ರದೇಶದ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಮತ್ತು ವ್ಯವಹಾರ ಸಂಬಂಧಿತ ಬ್ಯಾಂಕುಗಳನ್ನು ಒಳಗೊಂಡು), ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ, 1959 (1959ರ ಕರ್ನಾಟಕ ಅಧಿನಿಯಮ 11)ರಣ ನೋಂದಾಯಿತ ಎಲ್ಲಾ ಸಹಕಾರಿ ಬ್ಯಾಂಕುಗಳು ಮತ್ತು ಎಲ್ಲಾ ಸಹಕಾರ ಸಂಘಗಳು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ, 1997 (2000ರ ಕರ್ನಾಟಕ ಅಧಿನಿಯಮ 17)ರಡಿ ನೋಂದಾಯಿತ ಎಲ್ಲಾ ಸೌಹಾರ್ದ ಸೊಸೈಟಿಗಳು ಮತ್ತು ಆರ್‌ಬಿಐ ನೊಂದಿಗೆ ನೋಂದಾಯಿತ ಎಲ್ಲಾ ಬ್ಯಾಂಕೇತರ ಹಣಕಾಸು ಕಂಪನಿಗಳು ಮತ್ತು ಗೃಹ ಹಣಕಾಸು ನಿಗಮಗಳಿಗೆ ಅನ್ವಯವಾಗತಕ್ಕದ್ದಲ್ಲ.

ಪ್ರಸ್ತಾವಿತ ಶಾಸನವು ಹಣಕಾಸಿನ ಶೋಷಣೆಯನ್ನು ನೀಗಿಸಲು ಅವಶ್ಯಕವಾಗಿದೆ ಮತ್ತು ಕಾನೂನುಬದ್ಧ ಸಮರ್ಥ ಮಧ್ಯಸ್ಥಿಕೆಯಾಗಿದೆ ಹಾಗೂ ಯಾವುದೇ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ, ಆದರೆ ಬದಲಾಗಿ, ದುರ್ಬಲ ಸಾಲಗಾರರ ರಕ್ಷಣೆಯನ್ನು ಬಲಪಡಿಸುತ್ತದೆ, ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯಪರತೆಯ ತತ್ತ್ವಗಳು ಹಾಗೂ ಬದುಕು ಮತ್ತು ಘನತೆಯ ಸಂರಕ್ಷಣೆಯು ತಕ್ಷಣ ಜಾರಿಗೊಳಿಸುವುದರ ಅಗತ್ಯತೆಯನ್ನು ಸಮರ್ಥಿಸುತ್ತವೆ.

ವಿಷಯವು ತುರ್ತು ಸ್ವರೂಪದ್ದಾಗಿರುವುದರಿಂದ ಮತ್ತು ರಾಜ್ಯ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿಲ್ಲದಿರುವುದರಿಂದ ಮೇಲಿನ ಉದ್ದೇಶವನ್ನು ಸಾಧಿಸಲು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ನಿಷೇಧ) ಅಧ್ಯಾದೇಶ, 2025 (2025ರ ಕರ್ನಾಟಕ ಅಧ್ಯಾದೇಶ 02)ನ್ನು ಪ್ರಖ್ಯಾಪಿಸಲಾಗಿತ್ತು.

ಈ ವಿಧೇಯಕವು ಸದರಿ ಅಧ್ಯಾದೇಶದ ಬದಲಿ ವಿಧೇಯಕವಾಗಿದೆ.

ಆದ್ದರಿಂದ ಈ ವಿಧೇಯಕ.

[2025ರ ವಿಧಾನ ಸಭೆಯ ವಿಧೇಯಕ ಸಂಖ್ಯೆ: 06 , ಕಡತ ಸಂಖ್ಯೆ:ಸಂವ್ಯಶಾಇ 03 ಶಾಸನ 2025]

[ಭಾರತ ಸಂವಿಧಾನದ 7ನೇ ಅನುಸೂಚಿಯ 2ನೇ ಪಟ್ಟಿಯ 30 ಹಾಗೂ 3ನೇ ಪಟ್ಟಿಯ 20 ಮತ್ತು 23ನೇ ನಮೂದನೆಯಡಿ ಬರುತ್ತದೆ.]

[ಕರ್ನಾಟಕ ರಾಜ್ಯ ಪತ್ರದ ಭಾಗ IVಎ ವಿಶೇಷ ರಾಜ್ಯ ಪತ್ರಿಕೆ ಸಂಖ್ಯೆ:188, ದಿನಾಂಕ:25.03.2025 ರಲ್ಲಿ ಪ್ರಕಟಗೊಂಡಿದೆ]

2025ರ ಕರ್ನಾಟಕ ಅಧಿನಿಯಮ ಸಂಖ್ಯೆ:15

(2025 ರ ಮಾರ್ಚ್ ತಿಂಗಳ 25ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ
ಮೊದಲು ಪ್ರಕಟವಾಗಿದೆ)

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025

(2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರನು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧಿನಿಯಮ.

1. ಸಂಕ್ಷಿಪ್ತ ಹೆಸರು, ಪ್ರಾರಂಭ ಮತ್ತು ಅನ್ವಯ.- (1) ಈ ಅಧಿನಿಯಮವನ್ನು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು 2025ರ ಫೆಬ್ರವರಿ 12ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

(3) ಈ ಅಧಿನಿಯಮದಲ್ಲಿರುವುದಾದರೂ, ಆರ್‌ಬಿಐ ಮೂಲಕ ನಿಯಂತ್ರಣಕ್ಕೊಳಪಡುವ ಕಾನೂನು ಬದ್ಧ, ನೋಂದಾಯಿತ ಮತ್ತು ನಿಯಂತ್ರಿತ ನಿಕಾಯಗಳಾದ ಬ್ಯಾಂಕುಗಳು(ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಪ್ರದೇಶದ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಮತ್ತು ಬ್ಯಾಂಕುಗಳ ವ್ಯವಹಾರ ಪ್ರತಿನಿಧಿಗಳನ್ನು ಒಳಗೊಂಡು), ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ, 1959 (1959ರ ಕರ್ನಾಟಕ ಅಧಿನಿಯಮ 11)ರಡಿ ನೋಂದಾಯಿತ ಎಲ್ಲಾ ಸಹಕಾರಿ ಬ್ಯಾಂಕುಗಳು ಮತ್ತು ಎಲ್ಲಾ ಸಹಕಾರ ಸಂಘಗಳು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ, 1997 (2000ರ ಕರ್ನಾಟಕ ಅಧಿನಿಯಮ 17)ರಡಿ ನೋಂದಾಯಿತ ಎಲ್ಲಾ ಸೌಹಾರ್ದ ಸೊಸೈಟಿಗಳು ಮತ್ತು ಆರ್‌ಬಿಐ ನೋಂದಿಗೆ ನೋಂದಾಯಿತ ಎಲ್ಲಾ ಬ್ಯಾಂಕೇತರ ಹಣಕಾಸು ಕಂಪನಿಗಳು ಮತ್ತು ಗೃಹ ಹಣಕಾಸು ನಿಗಮಗಳಿಗೆ ಅನ್ವಯವಾಗತಕ್ಕದ್ದಲ್ಲ.

(4) ಈ ಅಧಿನಿಯಮದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಅಸ್ತಿತ್ವದಲ್ಲಿನ ಯಾವುದೇ ಕಾನೂನಿನೊಂದಿಗೆ ಮುಂದುವರೆಯತಕ್ಕದು ಮತ್ತು ಅಧ್ಯಾರೋಹಿಯಾಗಿರತಕ್ಕದ್ದಲ್ಲ.

2. ಪರಿಭಾಷೆಗಳು.- (1) ಈ ಅಧಿನಿಯಮದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) "ಸಾಲಗಾರ" ಎಂದರೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ಮೌಖಿಕ ಅಥವಾ ಲಿಖಿತ ಕರಾರಿನಡಿ ಷರತ್ತುಗಳು ಮತ್ತು ನಿಬಂಧನೆಗಳೊಂದಿಗೆ, ಯಾವುದೇ ಉದ್ದೇಶಕ್ಕಾಗಿ ಸಾಲದ ರೂಪದಲ್ಲಿ ಹಣವನ್ನು ಪಡೆಯುವ, ಆ ಹಣವನ್ನು ಕೆಲವು ಕಾಲಾವಧಿಯೊಳಗೆ ಮರುಪಾವತಿಸತಕ್ಕ ವ್ಯಕ್ತಿ ಅಥವಾ ಸ್ವಸಹಾಯ ಗುಂಪು (SHG) ಅಥವಾ ಜಂಟಿ ಹೊಣೆಗಾರಿಕೆ ಗುಂಪು (JLG) ಅಥವಾ ವ್ಯಕ್ತಿಗಳ ಗುಂಪು;

(ಬಿ) "ಬಲವಂತದ ಕ್ರಮ" ಎಂದರೆ 8ನೇ ಪ್ರಕರಣದಲ್ಲಿ ವಿವರಿಸಲಾದ ಬಲವಂತದ ಕ್ರಮ;

(ಸಿ) "ಬಡ್ಡಿ" ಎಂಬುದು ಈ ಅಧಿನಿಯಮದ ಉಪಬಂಧಗಳಡಿ ಪರಿಭಾಷಿಸಿದ ನಿಬಂಧನೆಗಳ ಉದ್ದೇಶಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ನಗದು ಅಥವಾ ಸಂದರ್ಭಾನುಸಾರವಾಗಿ ವಸ್ತುರೂಪದಲ್ಲಿ ಸಾಲಗಾರನಿಗೆ ನೀಡಿದ ಮೊತ್ತದ ಮೇಲಿನ ಲಾಭ ಹಾಗೂ ಅದು ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ವಿಧಿಸಲಾದ ಬಡ್ಡಿಯನ್ನು ಒಳಗೊಳ್ಳುವುದು;

(ಡಿ) "ಸಾಲ" ಎಂದರೆ ಸಾಲಗಾರನಿಗೆ ಬಡ್ಡಿಯ ಮೇರೆಗೆ ಖಚಿತವಾಗಿ ಅಥವಾ ಅನ್ಯಥಾ ನೀಡಲಾದ ಹಣದ ರೂಪದಲ್ಲಿನ ಅಥವಾ ಬೀಜ, ಗೊಬ್ಬರ, ಇತ್ಯಾದಿಗಳಂತಹ ವಸ್ತುರೂಪದಲ್ಲಿನ ಕಿರು ಸಾಲ, ಸಣ್ಣ ಸಾಲ ಮತ್ತು ಮುಂಗಡ ಅಥವಾ ಕೈಸಾಲ;

(ಇ) "ಲೇವಾದೇವಿದಾರ" ಎಂಬುದು ಮೈಕ್ರೋ ಫೈನಾನ್ಸ್ ಸಂಸ್ಥೆ(MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆಗಳನ್ನು ಒಳಗೊಳ್ಳುವುದು ಹಾಗೂ ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ಬಡ್ಡಿಯನ್ನು ವಿಧಿಸುವ ಮೂಲಕ ಲಾಭವನ್ನು ಗಳಿಸಲು ನಗದು ಅಥವಾ ವಸ್ತುರೂಪದಲ್ಲಿ ಸಾಲ ನೀಡುವ ಅಥವಾ ಯಾವುದೇ ಸ್ವರೂಪದ ಹಣಕಾಸು ನೆರವು ನೀಡುವುದನ್ನು ಪ್ರಧಾನ ಅಥವಾ ಪ್ರಾಸಂಗಿಕ ಚಟುವಟಿಕೆಯಾಗಿಸಿಕೊಂಡ ಯಾವುದೇ ಪಾಲುದಾರ ಫರ್ಮು ಅಥವಾ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಅಥವಾ ಡಿಜಿಟಲ್ ಸಾಲನೀಡಿಕೆ ಪ್ಲಾಟ್‌ಫಾರ್ಮ್;

(ಎಫ್) "ನೋಂದಣಿ ಪ್ರಾಧಿಕಾರಿ" ಎಂದರೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿ:

ಪರಂತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಂಥ ಇತರ ಗೊತ್ತುಪಡಿಸಿದ ಅಧಿಕಾರಿಯನ್ನು ನೋಂದಣಿ ಪ್ರಾಧಿಕಾರಿ ಎಂದು ನೇಮಿಸಬಹುದು;

(ಜಿ) "ಸಮಾಜದ ದುರ್ಬಲ ವರ್ಗ" ಎಂದರೆ ರೈತರು, ಮಹಿಳೆಯರು, ಮಹಿಳಾ ಸ್ವಸಹಾಯ ಗುಂಪುಗಳು, ಕೃಷಿ ಕಾರ್ಮಿಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಚಲಿಸುವ ಇತರ ವ್ಯಾಪಾರಿಗಳು, ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಅವರ ಮೂಲ ಸೇವೆಗಳಿಗೆ ಕುಗ್ಗಿರುವ ಪ್ರವೇಶಾವಕಾಶದ ಮತ್ತು ಮುಖ್ಯವಾಗಿ ಆರೋಗ್ಯ, ವಸತಿ ನೈರ್ಮಲ್ಯ ಇತ್ಯಾದಿಗಳ ಅಂತರ್ನಿಹಿತ ನಿರ್ಣಾಯಕತೆಗಳ (underlying determinants) ಕಾರಣದಿಂದಾಗಿ ಇತರರಿಗೆ ಹೋಲಿಸಿದಲ್ಲಿ ಅನನುಕೂಲತೆಯಿರುವ ಜನರ ಗುಂಪು ಮತ್ತು ಆರ್ಥಿಕವಾಗಿ ಹಿಂದುಳಿದ, ನಿಯತ ಆದಾಯದ ಮೂಲವಿಲ್ಲದೆ ಜೀವನೋಪಾಯದ ಮಾದರಿಗಳಲ್ಲಿ ಕೆಳಮಟ್ಟದಲ್ಲಿರುವವರು.

(2) ಈ ಅಧಿವೇಶನದಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಪದಗಳು, ಸಂಬಂಧಪಟ್ಟ ಅಧಿನಿಯಮಗಳು ಮತ್ತು ಅದರಡಿ ರಚಿಸಿದ ನಿಯಮಗಳಲ್ಲಿ ಅನುಕ್ರಮವಾಗಿ ಅವುಗಳಿಗೆ ನೀಡಲಾದ ಅವೇ ಅರ್ಥಗಳನ್ನು ಹೊಂದಿರತಕ್ಕದ್ದು.

3. ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರ ನೋಂದಣಿ.- (1) ಈ ಅಧಿನಿಯಮದ ಪ್ರಾರಂಭದ ದಿನಾಂಕದಂದು ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಅವುಗಳು ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಗ್ರಾಮಗಳು ಅಥವಾ ಪಟ್ಟಣಗಳು, ವಿಧಿಸಿರುವ ಅಥವಾ ವಿಧಿಸಲು ಉದ್ದೇಶಿಸಿರುವ ಬಡ್ಡಿಯ ದರ, ಯುಕ್ತ ಜಾಗರೂಕ ನಿರ್ವಹಣಾ ವ್ಯವಸ್ಥೆ ಮತ್ತು ವಸೂಲಾತಿಯನ್ನು ಜಾರಿಗೊಳಿಸುವ ವ್ಯವಸ್ಥೆ ಹಾಗೂ ಸಾಲ ನೀಡಿಕೆ ಅಥವಾ ನೀಡಲಾದ ಹಣದ ವಸೂಲಾತಿ ಚಟುವಟಿಕೆಯನ್ನು ನಿರ್ವಹಿಸಲು ಅಧಿಕೃತಗೊಳಿಸಲಾದ ವ್ಯಕ್ತಿಗಳ ಪಟ್ಟಿ ಹಾಗೂ ಸಾಲಗಾರನ ಹೆಸರು ಮತ್ತು ವಿಳಾಸ, ಸಾಲಗಾರನಿಗೆ ನೀಡಲಾದ ಒಟ್ಟು ಅಸಲು ಮೊತ್ತ,

ಸಾಲಗಾರನಿಂದ ಈಗಾಗಲೇ ವಸೂಲು ಮಾಡಲಾದ ಮೊತ್ತ, ಸಾಲಗಾರನಿಂದ ಇನ್ನೂ ವಸೂಲು ಮಾಡಬೇಕಾದ ಬಾಕಿ ಮೊತ್ತ ಹಾಗೂ ಈ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿ ಯಾವಾಗಲೂ ಕಾರ್ಯವಹಿಸತಕ್ಕದ್ದೆಂಬ ಲಿಖಿತ ಮುಚ್ಚಳಿಕೆಯನ್ನು ಅದರಲ್ಲಿ ನಿರ್ದಿಷ್ಟಪಡಿಸಿ ಜಿಲ್ಲೆಯ ನೋಂದಣಿ ಪ್ರಾಧಿಕಾರಿಯ ಮುಂದೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

(2) ಈ ಅಧಿನಿಯಮದ ಪ್ರಾರಂಭದ ತರುವಾಯ ಸ್ವಸಹಾಯ ಗುಂಪುಗಳಿಗೆ ಸಾಲ ನೀಡಿಕೆ ವ್ಯವಹಾರವನ್ನು ನಿರ್ವಹಿಸುತ್ತಿರುವ ಅಥವಾ ಅದನ್ನು ಪ್ರಾರಂಭಿಸಲು ಉದ್ದೇಶಿಸಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು, ನೋಂದಣಿ ಪ್ರಾಧಿಕಾರಿಯಿಂದ ಈ ಅಧಿನಿಯಮದಡಿ ನೋಂದಣಿ ಪಡೆಯದೆ ಯಾವುದೇ ಸಾಲಗಳನ್ನು ಮಂಜೂರು ಮಾಡತಕ್ಕದ್ದಲ್ಲ, ಅಥವಾ ಯಾವುದೇ ಸಾಲವನ್ನು ವಸೂಲು ಮಾಡತಕ್ಕದ್ದಲ್ಲ.

(3) ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಒದಗಿಸಲಾದ ವಿವರಗಳನ್ನು ನೋಂದಣಿ ಪ್ರಾಧಿಕಾರಿಯು ಪರಿಶೀಲಿಸತಕ್ಕದ್ದು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾರ್ಯಾಚರಣೆಗಾಗಿ ನಿರ್ದಿಷ್ಟಪಡಿಸಬಹುದಾದಂಥ ವಿಧಾನದಲ್ಲಿ ಒಂದು ವರ್ಷದ ಅವಧಿಗಾಗಿ ನೋಂದಣಿಯನ್ನು ನೀಡತಕ್ಕದ್ದು.

(4) ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು ನೋಂದಣಿಯ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದಾಗ, (3)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಅವಧಿಯ ಮುಕ್ತಾಯಗೊಳ್ಳುವ ಮೊದಲು, ಅರವತ್ತು ದಿನಗಳೊಳಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆ ಉದ್ದೇಶಕ್ಕಾಗಿ ಅರ್ಜಿಯನ್ನು ದಾಖಲಿಸತಕ್ಕದ್ದು ಹಾಗೂ ನೋಂದಣಿ ಪ್ರಾಧಿಕಾರಿಯು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕ್ಷೇತ್ರ ಮಟ್ಟದ ಕಾರ್ಯಕ್ಷಮತೆಯ ಯುಕ್ತ ಪರಿಶೀಲನೆಯ ತರುವಾಯ ಮತ್ತು ನೋಂದಣಿ ವಿಸ್ತರಣೆಯ ಕುರಿತು ಸಾರ್ವಜನಿಕರಿಂದ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಅವನ್ನು ಆಲಿಸಿದ ತರುವಾಯ ನೋಂದಣಿ ಮುಕ್ತಾಯದ ದಿನಾಂಕಕ್ಕೆ ಮೊದಲು ಕನಿಷ್ಠ ಹದಿನೈದು ದಿನಗಳಲ್ಲಿ ನವೀಕರಣ ಮಂಜೂರು ಮಾಡುವುದೇ ಅಥವಾ ನವೀಕರಣ ನಿರಾಕರಿಸುವುದೇ ಎಂಬುದನ್ನು ತೀರ್ಮಾನಿಸತಕ್ಕದ್ದು.

(5) ಪ್ರತಿ ನೋಂದಣಿ ಪ್ರಾಧಿಕಾರಿಯು ತನ್ನ ಅಧಿಕಾರವ್ಯಾಪ್ತಿಯಡಿಯಲ್ಲಿನ ಪ್ರದೇಶಕ್ಕಾಗಿ ನಿರ್ದಿಷ್ಟಪಡಿಸಲಾದಂತೆ, ಸಿಂಧುವಾದ ನೋಂದಣಿ ಹೊಂದಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳ ಅಥವಾ ಲೇವಾದೇವಿದಾರರ ರಿಜಿಸ್ಟ್ರಾರ್‌ಗಳನ್ನು ನಿರ್ವಹಿಸತಕ್ಕದ್ದು.

4. ನೋಂದಣಿಯನ್ನು ರದ್ದುಗೊಳಿಸುವ ಅಥವಾ ಅಮಾನತ್ತುಗೊಳಿಸುವ ಅಧಿಕಾರ:-

(1) ನೋಂದಣಿ ಪ್ರಾಧಿಕಾರಿಯು ಯಾವುದೇ ಸಮಯದಲ್ಲಿ ಸ್ವತಃ ಅಥವಾ ಸಾಲಗಾರನಿಂದ ದೂರು ಸ್ವೀಕರಿಸಿದ ಮೇಲೆ ಅಂಥ ರದ್ದತಿಗಾಗಿ ಲಿಖಿತದಲ್ಲಿ ಸಾಕಷ್ಟು ಕಾರಣಗಳನ್ನು ನೀಡಿದ ತರುವಾಯ ಮತ್ತು ಅದನ್ನು ಆಲಿಸಿದ ತರುವಾಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳ ಅಥವಾ ಲೇವಾದೇವಿದಾರರ ನೋಂದಣಿಯನ್ನು ರದ್ದುಗೊಳಿಸಬಹುದು ಅಥವಾ ರದ್ದುಪಡಿಸಲು ಶಿಫಾರಸ್ಸು ಮಾಡಬಹುದು ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳನ್ನು ಅಥವಾ ಲೇವಾದೇವಿದಾರರನ್ನು ಯಾವ ಅಂಶಗಳ ಮೇಲೆ ಮೇಲ್ಮೋಟಕ್ಕೆ ರದ್ದುಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆಯೆಂದು ತಿಳಿಸುವ ನೋಟೀಸು ನೀಡಿದ ಹೊರತು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ

ಲೇವಾದೇವಿದಾರರಿಗೆ ಅಂಥ ನೋಟೀಸಿನ ವಿರುದ್ಧ ಅಹವಾಲನ್ನು ಹೇಳಿಕೊಳ್ಳುವ ಸೂಕ್ತ ಅವಕಾಶವನ್ನು ನೀಡಿದ ಹೊರತು ನೋಂದಣಿ ರದ್ದತಿಯ ಆದೇಶವನ್ನು ಹೊರಡಿಸತಕ್ಕದ್ದಲ್ಲ.

ವಿವರಣೆ: ಉಪಪ್ರಕರಣ (1)ರ ಉದ್ದೇಶಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು, ಈ ಅಧಿನಿಯಮದ ಯಾವುದೇ ಉಪಬಂಧಗಳ ಉಲ್ಲಂಘನೆಯ ಅಪರಾಧಕ್ಕಾಗಿ ಅಪರಾಧ ನಿರ್ಣಯವು ಅದರ ನೋಂದಣಿಯನ್ನು ಅಮಾನತ್ತುಗೊಳಿಸಲು ಅಥವಾ ರದ್ದುಗೊಳಿಸಲು ಸಾಕಷ್ಟು ಕಾರಣವುಳ್ಳದ್ದಾಗಿರತಕ್ಕದ್ದು.

(2) ನೋಂದಣಿ ಪ್ರಾಧಿಕಾರಿಯು (1)ನೇ ಉಪಪ್ರಕರಣದಡಿ ವಿಚಾರಣೆಯನ್ನು ಬಾಕಿಯಿರಿಸಿ, ದಾಖಲಿಸಬೇಕಾದ ಸಾಕಷ್ಟು ಕಾರಣಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳ ಅಥವಾ ಲೇವಾದೇವಿದಾರರ ನೋಂದಣಿಯನ್ನು ಅಮಾನತ್ತುಪಡಿಸಬಹುದು.

5. ಸಾಲ ನೀಡಿಕೆ ಮಾನದಂಡಗಳು.- ಸರ್ಕಾರವು ಅಧಿಸೂಚನೆಯ ಮೂಲಕ ಸಾಲನೀಡಿಕೆ ಮಾನದಂಡಗಳು, ಸಂಗ್ರಹಣೆ ಮತ್ತು ವಸೂಲಾತಿ ಪದ್ಧತಿಗಳನ್ನು ನಿರ್ದಿಷ್ಟಪಡಿಸಬಹುದು.

6. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಭದ್ರತೆಯನ್ನು ಕೋರುವಂತಿಲ್ಲ.- ಯಾವುದೇ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆವು ಅಥವಾ ಲೇವಾದೇವಿದಾರರು ಸಾಲಕ್ಕಾಗಿ ಗಿರವಿ, ಒತ್ತೆ ಅಥವಾ ಯಾವುದೇ ಇತರ ರೂಪದ ಭದ್ರತೆಯನ್ನು ಸಾಲಗಾರನಿಂದ ಭದ್ರತೆಯಾಗಿ ಕೋರತಕ್ಕದ್ದಲ್ಲ.

ಪರಂತು ಈ ಅಧಿನಿಯಮದ ಪ್ರಾರಂಭದ ದಿನಾಂಕಕ್ಕೆ ಮೊದಲು ಸಾಲಗಾರನಿಂದ ಪಡೆಯಲಾದ ಯಾವುದೇ ಅಂಥ ಭದ್ರತೆಯು, ಸಾಲಗಾರನ ಪರವಾಗಿ ತಕ್ಷಣವೇ ಬಿಡುಗಡೆಗೊಳ್ಳದ್ದಾಗಿರತಕ್ಕದ್ದು.

ವಿವರಣೆ: ಈ ಅಧಿನಿಯಮದ ಉದ್ದೇಶಗಳಿಗಾಗಿ, "ಭದ್ರತೆ" ಎಂದರೆ, ಆಧಾರಮಾಡಿರುವುದರ ಯಾವುದೇ ಸ್ವರೂಪ.

7. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ವಿಧಿಸಿದ ಬಡ್ಡಿಯ ದರಗಳಲ್ಲಿನ ಪಾರದರ್ಶಕತೆ.- (1) ಸಾಲವನ್ನು ಬೆಲೆಕಟ್ಟುವಲ್ಲಿ ಕೇವಲ ನಾಲ್ಕು ಘಟಕಗಳು ಇರತಕ್ಕದ್ದು, ಎಂದರೆ, ಬಡ್ಡಿ ವಿಧಿಸುವ ಶುಲ್ಕ, ಸಂಸ್ಕರಣಾ ಶುಲ್ಕ, ವಿಮಾ ಪ್ರೀಮಿಯಂ ಮತ್ತು ವಿಳಂಬಿತ ಪಾವತಿ ದಂಡಶುಲ್ಕ.

(2) ನಿರ್ದಿಷ್ಟಪಡಿಸಿದ ಒಂದು ಮಾದರಿ (standard) ಸಾಲದ ಕರಾರು ಇರತಕ್ಕದ್ದು.

(3) ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಸಾಲಗಾರನಿಗೆ,-

(i) ವಿಧಿಸಲಾದ ಪರಿಣಾಮಕಾರಿ ಬಡ್ಡಿಯ ದರ;

(ii) ಸಾಲಕ್ಕೆ ಲಗತ್ತಾಗಿರುವ ಎಲ್ಲಾ ಇತರ ಷರತ್ತುಗಳು ಮತ್ತು ನಿಬಂಧನೆಗಳು;

(iii) ಸಾಲಗಾರನನ್ನು ಗುರುತಿಸುವ ಸಾಕಷ್ಟು ಮಾಹಿತಿ;

(iv) ಮೈಕ್ರೋ ಫೈನಾನ್ಸ್ ಸಂಸ್ಥೆಯ ಮೂಲಕ ಸ್ವೀಕರಿಸಿದ ಕಂತುಗಳು ಮತ್ತು ಅಂತಿಮ ತೀರಿಸಿಕೊಳ್ಳುವಾಗಲೂ ಎಲ್ಲಾ ಮರುಪಾವತಿಗಳ ಹಿಂಬರಹಗಳು; ಮತ್ತು

(v) ಸಾಲದ ಕಾರ್ಡಿನಲ್ಲಿರುವ ಎಲ್ಲಾ ನಮೂದುಗಳು ಕನ್ನಡದಲ್ಲಿರತಕ್ಕದೆಂದು,

- ತೋರಿಸುವ ಸಾಲದ ಕಾರ್ಡನ್ನು ಒದಗಿಸತಕ್ಕದ್ದು.

(4) ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ವಿಧಿಸಲಾದ ಪರಿಣಾಮಕಾರಿ ಬಡ್ಡಿದರವನ್ನು ತಮ್ಮ ಎಲ್ಲಾ

ಕಚೇರಿಗಳಲ್ಲಿನ ಎದ್ದುಕಾಣುವ ಸ್ಥಳದಲ್ಲಿ ಮತ್ತು ಅವುಗಳು ಹೊರಡಿಸಿದ ಪತ್ರಗಳಲ್ಲಿ ಮತ್ತು ಅವುಗಳ ಜಾಲತಾಣದಲ್ಲಿ ಪ್ರದರ್ಶಿಸತಕ್ಕದ್ದು.

(5) ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ಸಾಲಗಾರನು ಪಡೆದ ಎಲ್ಲಾ ಸಾಲಗಳನ್ನೂ ಅವುಗಳಲ್ಲಿನ ವಿಧಾನದಂತೆ ಕರಾರು ಮಾಡಿಕೊಳ್ಳತಕ್ಕದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಸಾಲಗಳನ್ನು ಮಂಜೂರು ಮಾಡುವ ಮತ್ತು ವಿತರಣೆ ಮಾಡುವ ಪ್ರಕ್ರಿಯೆಯಲ್ಲಿ ಈ ಮುಂದಿನವುಗಳನ್ನು ಪಾಲಿಸತಕ್ಕದ್ದು,-

(i) ಸಾಲಗಾರಗೊಂದಿಗಿನ ಎಲ್ಲಾ ಪತ್ರವ್ಯವಹಾರಗಳು ಕನ್ನಡದಲ್ಲಿರತಕ್ಕದ್ದು;

(ii) ಇತರ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು, ನೀಡಿದ ಷರತ್ತುಗಳು ಮತ್ತು ನಿಬಂಧನೆಗಳೊಂದಿಗೆ ಅರ್ಥಪೂರ್ಣ ಹೋಲಿಕೆಯನ್ನು ಮಾಡುವಂತೆ ಮತ್ತು ಸಾಲಗಾರನು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸಾಲಗಾರನ ಹಿತಾಸಕ್ತಿಗೆ ಪರಿಣಾಮಬೀರಬಹುದಾದ ಅಗತ್ಯ ಮಾಹಿತಿಗಳನ್ನು ಸಾಲದ ಅರ್ಜಿ ನಮೂನೆಗಳು ಒಳಗೊಂಡಿರತಕ್ಕದ್ದು. ಸಾಲದ ಅರ್ಜಿ ನಮೂನೆಯಲ್ಲಿ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬೇಕಾದ ಅವಶ್ಯಕ ದಸ್ತಾವೇಜುಗಳನ್ನು ಸೂಚಿಸತಕ್ಕದ್ದು;

(6) ಪ್ರತಿಯೊಂದು ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ನಗದು ಪುಸ್ತಕ, ಖಾತಾ ಪುಸ್ತಕ ಮತ್ತು ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಲೆಕ್ಕದ ಪುಸ್ತಕಗಳನ್ನು ಇರಿಸತಕ್ಕದ್ದು ಮತ್ತು ನಿರ್ವಹಿಸತಕ್ಕದ್ದು.

(7) ಪ್ರತಿಯೊಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರನು ಸಾಲವನ್ನು ನೀಡಿದ ಒಂದು ದಿನದ ಮೊದಲು, ಸಾಲಗಾರನಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ಸಾಲದ ಮೊತ್ತ ಮತ್ತು ದಿನಾಂಕ ಹಾಗೂ ಅದರ ವಾಯಿದೆ, ಮತ್ತು ವಿಧಿಸಲಾದ ಪರಿಣಾಮಕಾರಿ ಬಡ್ಡಿ ದರ, ಈ ಅಂಶಗಳನ್ನು ನಿಚ್ಚಳ ಮತ್ತು ಸುಸ್ಪಷ್ಟವಾಗಿ ತೋರಿಸುವ ನಿರ್ದಿಷ್ಟಪಡಿಸಲಾದ ನಮೂನೆಯಲ್ಲಿನ ವಿವರಪಟ್ಟಿಯನ್ನು ತಲುಪಿಸತಕ್ಕದ್ದು ಅಥವಾ ತಲುಪಿಸುವಂತೆ ಮಾಡತಕ್ಕದ್ದು.

(8) ಪ್ರತಿ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ಸ್ಥಳೀಯ ಪ್ರದೇಶದಲ್ಲಿ ನೋಂದಾಯಿತ ಕಚೇರಿಯನ್ನು ಹೊಂದಿರತಕ್ಕದ್ದು.

(9) ಯಾವುದೇ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ಆತನಿಗೆ/ಆಕೆಗೆ ಅದರ ಅಧಿಕೃತ ಪ್ರತಿನಿಧಿಯು ಯುಕ್ತವಾಗಿ ಸಹಿಮಾಡಿದ ಪಾವತಿಯ ರಸೀದಿಯನ್ನು ನೀಡಿದ ಹೊರತು ಯಾವುದೇ ಸಾಲದ ಕಾರಣಕ್ಕಾಗಿ ಸಾಲಗಾರನಿಂದ ಯಾವುದೇ ಪಾವತಿಯನ್ನು ಸ್ವೀಕರಿಸತಕ್ಕದ್ದಲ್ಲ.

(10) ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ, ಅಥವಾ ಸಾಲಗಾರನು ಹಾಗೆ ಅಗತ್ಯಪಡಿಸಿದಲ್ಲಿ, ಬೇಡಿಕೆಯಲ್ಲಿ ಈ ಕುರಿತು ನಿರ್ದಿಷ್ಟಪಡಿಸಿದ ಯಾರೇ ವ್ಯಕ್ತಿಗೆ, ಆತನು/ಆಕೆಯು ಪಡೆದ ಸಾಲ ಸಂಬಂಧಿ ಯಾವುದೇ ದಸ್ತಾವೇಜಿನ ಪ್ರತಿಯನ್ನು ಒದಗಿಸತಕ್ಕದ್ದು:

ಪರಂತು ಈ ಅಧಿನಿಯಮದ ಪ್ರಾರಂಭಕ್ಕೆ ಮೊದಲು ನೀಡಿದ ಸಾಲಗಳ ಸಂದರ್ಭದಲ್ಲಿ, ಸಾಲಗಾರನಿಂದ ಯಾವುದೇ ಭದ್ರತೆಯನ್ನು ಸ್ವೀಕರಿಸಲಾಗಿದ್ದಲ್ಲಿ, ಲೇವಾದೇವಿದಾರನು ಅದನ್ನು ನಿರ್ದಿಷ್ಟಪಡಿಸುವುದು ಕಡ್ಡಾಯವಾಗಿರತಕ್ಕದ್ದು.

(11) ಪ್ರತಿಯೊಂದು ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ಮುಂಬರುವ ತ್ರೈಮಾಸಿಕ ಮತ್ತು ಸಂದರ್ಭಾನುಸಾರವಾಗಿ ಹಣಕಾಸು ವರ್ಷದ 10ನೇ ದಿನಾಂಕಕ್ಕೆ ಮೊದಲು ನೋಂದಣಿ ಪ್ರಾಧಿಕಾರಿಗೆ, ಸಾಲಗಾರರ ಪಟ್ಟಿ, ಪ್ರತಿಯೊಬ್ಬರಿಗೆ ನೀಡಲಾದ ಸಾಲ ಮತ್ತು ಮಾಡಲಾದ ಮರುಪಾವತಿಯ ಮೇಲೆ ವಿಧಿಸಿದ ಬಡ್ಡಿದರವನ್ನು ತೋರುವ ತ್ರೈಮಾಸಿಕ ತಃಖ್ತೆ ಮತ್ತು ವಾರ್ಷಿಕ ತಃಖ್ತೆಯನ್ನು ಸಲ್ಲಿಸತಕ್ಕದ್ದು.

(12) ತ್ರೈಮಾಸಿಕ ತಃಖ್ತೆ ಮತ್ತು ವಾರ್ಷಿಕ ತಃಖ್ತೆಯನ್ನು ಸಲ್ಲಿಸಲು ವಿಫಲವಾದ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು, ಆರು ತಿಂಗಳುಗಳ ಕಾರವಾಸದೊಂದಿಗೆ ಅಥವಾ ಹತ್ತು ಸಾವಿರ ರೂಪಾಯಿಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ಅಥವಾ ಅವೆರಡರಿಂದಲೂ ದಂಡಿತವಾಗತಕ್ಕದ್ದು.

8. ಬಲವಂತದ ಕ್ರಮಗಳಿಗಾಗಿ ಮೈಕ್ರೋ ಹಣಕಾಸು ಸಂಸ್ಥೆಗಳ (MFI) ವಿರುದ್ಧ ದಂಡನೆ.- ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು, ಸಾಲಗಾರರಿಂದ ಹಣ ವಸೂಲಾತಿಗಾಗಿ ಸ್ವತಃ ಅಥವಾ ಅದರ ಏಜೆಂಟರ ಮೂಲಕವಾಗಲಿ ಯಾವುದೇ ಇತರ ಬಲವಂತದ ಕ್ರಮವನ್ನು ಬಳಸತಕ್ಕದ್ದಲ್ಲ ಮತ್ತು ಬಲವಂತ ವಸೂಲಾತಿಯ ಯಾವುದೇ ಸ್ವರೂಪಕ್ಕಾಗಿ ಈ ಅಧಿನಿಯಮದ ಉಪಬಂಧಗಳಡಿ ದಂಡನೆಗೆ ಹೊಣೆಯಾಗತಕ್ಕದ್ದು ಹಾಗೂ ಈ ಅಧಿನಿಯಮದ ಮೇರೆಗೆ ಉಪಬಂಧಿಸಲಾದಂತೆ ಅಂಥ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನ ನೋಂದಣಿಯನ್ನು ಅಮಾನತ್ತುಪಡಿಸಲು ಅಥವಾ ರದ್ದುಪಡಿಸಲು ನೋಂದಣಿ ಪ್ರಾಧಿಕಾರಿಯು ಅಧಿಕಾರವುಳ್ಳವನಾಗಿರತಕ್ಕದ್ದು.

ವಿವರಣೆ: ಈ ಪ್ರಕರಣದ ಉದ್ದೇಶಗಳಿಗಾಗಿ, ಮೈಕ್ರೋ ಫೈನಾನ್ಸ್ ಸಂಸ್ಥೆಯ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನ ಮೂಲಕ ಸಾಲಗಾರರ ವಿರುದ್ಧದ "ಬಲವಂತದ ಕ್ರಮ"ವು ಈ ಮುಂದಿನವುಗಳನ್ನು ಒಳಗೊಳ್ಳುವುದು, ಎಂದರೆ:-

(i) ಸಾಲಗಾರರನ್ನು ಅಥವಾ ಆತನ/ಆಕೆಯ ಕುಟುಂಬ ಸದಸ್ಯರಿಗೆ ಒತ್ತಡವನ್ನು ಹಾಕುವುದು ಅಥವಾ ತಡೆಯೊಡ್ಡುವುದು ಅಥವಾ ಹಿಂಸೆಯನ್ನು ಬಳಸುವುದು ಅಥವಾ ಅವಮಾನಿಸುವುದು ಅಥವಾ ಬೆದರಿಸುವುದು, ಅಥವಾ

(ii) ಸಾಲಗಾರನನ್ನು, ಆತನ/ಆಕೆಯ ಕುಟುಂಬ ಸದಸ್ಯರನ್ನು ಸ್ಥಳದಿಂದ ಸ್ಥಳಕ್ಕೆ ನಿರಂತರವಾಗಿ ಹಿಂಬಾಲಿಸುವುದು ಅಥವಾ ಆತನ/ಆಕೆಯ ಒಡೆತನದ ಅಥವಾ ಬಳಕೆಯಲ್ಲಿನ ಯಾವುದೇ ಸ್ವತ್ತಿಗೆ ಮಧ್ಯಪ್ರವೇಶಿಸುವುದು ಅಥವಾ ಆತನ/ಆಕೆಯಿಂದ ಕಿತ್ತುಕೊಳ್ಳುವುದು ಅಥವಾ ಯಾವುದೇ ಅಂಥ ಸ್ವತ್ತಿನ ಬಳಕೆಗೆ ಅಡ್ಡಿಪಡಿಸುವುದು, ಅಥವಾ

(iii) ಅಂಥ ಇತರ ವ್ಯಕ್ತಿಯು ಯುಕ್ತವಾಗಿ ತೊಡಗಿರುವ ಅಥವಾ ವಾಸವಾಗಿರುವ ಅಥವಾ ಕೆಲಸ ಮಾಡುತ್ತಿರುವ ಅಥವಾ ವ್ಯವಹಾರ ನಡೆಸುತ್ತಿರುವ ಮನೆ ಅಥವಾ ಇತರ ಸ್ಥಳಕ್ಕೆ ಬಲವಂತದ ಕ್ರಮವನ್ನು ಕೈಗೊಳ್ಳುವ ಉದ್ದೇಶದಿಂದ ಆಗಾಗ ಭೇಟಿ ನೀಡುವುದು ಅಥವಾ ಭೇಟಿಯಾಗುವಂತೆ ಮಾಡುವುದು, ಅಥವಾ

(iv) ಸಾಲಗಾರನಿಗೆ ಹಣ ಪಾವತಿಗಾಗಿ ಬಲವಂತದ ಮತ್ತು ಅನುಚಿತ ಪ್ರಭಾವವನ್ನು ಬಳಸಿ ಮಾತುಕತೆಗೆ/ಒತ್ತಾಯಿಸುವುದಕ್ಕೆ ಖಾಸಗಿ ಅಥವಾ ಹೊರಗುತ್ತಿಗೆ ಅಥವಾ ಬಾಹ್ಯ ಏಜೆನ್ಸಿಗಳ, ಕ್ರಿಮಿನಲ್ ಹಿನ್ನೆಲೆಯುಳ್ಳವರ ಸೇವೆಯನ್ನು ಬಳಸುವುದು, ಅಥವಾ

(v) ಸರ್ಕಾರದ ಯಾವುದೇ ಕಾರ್ಯಕ್ರಮದಡಿಯಲ್ಲಿ ಸಾಲಗಾರನಿಗೆ ಪ್ರಯೋಜನದ ಹಕ್ಕುಗಳುಳ್ಳ ಯಾವುದೇ ದಸ್ತಾವೇಜನ್ನು ಸಾಲಗಾರನಿಂದ ಬಲವಂತವಾಗಿ ಪಡೆಯುವುದು.

9. ದಾಖಲೆಗಳು ಅಥವಾ ದಸ್ತಾವೇಜುಗಳನ್ನು ಹಾಜರುಪಡಿಸಲು ಅಗತ್ಯಪಡಿಸುವ ಅಧಿಕಾರ ಹಾಗೂ ಪ್ರವೇಶ, ತಪಾಸಣೆ ಮತ್ತು ವಶಪಡಿಸಿಕೊಳ್ಳುವ ಅಧಿಕಾರ.- (1) ನೋಂದಣಿ ಪ್ರಾಧಿಕಾರಿ ಅಥವಾ ಆತನು/ಆಕೆಯು ಈ ಕುರಿತು ಅಧಿಕೃತಗೊಳಿಸಿದ ಯಾರೇ ಅಧಿಕಾರಿಯು, ಈ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ವ್ಯವಹಾರ ನಡೆಸುತ್ತಿರುವರೆ ಎಂಬುದನ್ನು ಪರಿಶೀಲಿಸುವುದು, ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನ ಕಛೇರಿಯ ಆವರಣಕ್ಕೆ ಪ್ರವೇಶಿಸುವುದು ಅಥವಾ ಆತನು/ಆಕೆಯ ಅಭಿಪ್ರಾಯದಲ್ಲಿ ಯಾರೇ ವ್ಯಕ್ತಿಯು ಸಾಲ ಕೊಡುವ ವ್ಯವಹಾರದಲ್ಲಿ ತೊಡಗಿಕೊಂಡಿದ್ದರೆ ಮತ್ತು ಅಂಥ ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ಅಥವಾ ದಸ್ತಾವೇಜನ್ನು ಆತನಿಗೆ/ಆಕೆಗೆ ಹಾಜರುಪಡಿಸಲು ಸೂಚಿಸುವುದು ಹಾಗೂ ಪ್ರತಿಯೊಂದು ಅಂಥ ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ಅಂಥ ತಪಾಸಣೆಗೆ ಅನುಮತಿಸತಕ್ಕದ್ದು ಮತ್ತು ಅಂಥ ತಪಾಸಣೆಯಲ್ಲಿ ಅಂಥ ದಾಖಲೆ ಅಥವಾ ದಸ್ತಾವೇಜನ್ನು ಅಗತ್ಯವಿರುವಾಗಲೆಲ್ಲಾ ಹಾಜರುಪಡಿಸತಕ್ಕದ್ದು.

(2) ನೋಂದಣಿ ಪ್ರಾಧಿಕಾರಿಯು, (1)ನೇ ಉಪಪ್ರಕರಣದ ಉದ್ದೇಶಗಳಿಗಾಗಿ ಆವರಣಗಳನ್ನು ಶೋಧಿಸಬಹುದು ಮತ್ತು ಅಗತ್ಯವಿರಬಹುದಾದ ಯಾವುದೇ ದಾಖಲೆ ಅಥವಾ ದಸ್ತಾವೇಜನ್ನು ವಶಪಡಿಸಿಕೊಳ್ಳಬಹುದು ಹಾಗೂ ಪರಿಶೀಲನೆ, ಪ್ರಾಸಿಕ್ಯೂಶನ್ ಅಥವಾ ಇತರೆ ಕಾನೂನು ಕ್ರಮಗಳ ಉದ್ದೇಶಗಳಿಗಾಗಿ ಅಗತ್ಯವಿರಬಹುದಾದಂಥ ಅವಧಿಗೆ ಮಾತ್ರವೇ ವಶಪಡಿಸಿಕೊಂಡ ದಾಖಲೆಗಳು ಅಥವಾ ದಸ್ತಾವೇಜುಗಳನ್ನು ಇಟ್ಟುಕೊಳ್ಳತಕ್ಕದ್ದು.

(3) ನೋಂದಣಿ ಪ್ರಾಧಿಕಾರಿ ಅಥವಾ (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿರುವ ಇತರ ಅಧಿಕಾರಿಯು, ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನು ಸಂಬಂಧಿತ ಮಾಹಿತಿಯನ್ನು ಒದಗಿಸುವ ಮಟ್ಟದಲ್ಲಿರುವನೆಂದು ಆತನು/ಆಕೆಯು ಅಭಿಪ್ರಾಯಪಟ್ಟು ಯಾರೇ ವ್ಯಕ್ತಿಯನ್ನು ಸಮನು ಮಾಡುವ ಮತ್ತು ಪರಿಶೀಲಿಸುವ ಅಧಿಕಾರವನ್ನು ಸಹ ಹೊಂದಿರತಕ್ಕದ್ದು.

10. ದೂರುಗಳು.- ಮೈಕ್ರೋ ಫೈನಾನ್ಸ್ ಸಂಸ್ಥೆ (MFI) ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರನಿಂದ ಈ ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಕುರಿತು ಸಂಬಂಧಪಟ್ಟ/ ಅಧಿಕಾರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ಮುಂದೆ ದೂರನ್ನು ದಾಖಲಿಸುವುದು. ಯಾರೇ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳಲು ನಿರಾಕರಿಸತಕ್ಕದ್ದಲ್ಲ:

ಪರಂತು ಪೊಲೀಸ್ ಉಪ ಅಧೀಕ್ಷಕರ (Deputy Superintendent of Police) ದರ್ಜೆಗೆ ಕಡಿಮೆಯಲ್ಲದ ಪೊಲೀಸ್ ಅಧಿಕಾರಿಯು ಸ್ವತಃ ಪ್ರಕರಣವನ್ನು ದಾಖಲಿಸಿಕೊಳ್ಳಲು ಅಧಿಕಾರವುಳ್ಳವನಾಗಿರತಕ್ಕದ್ದು.

11. ಒಂಬುಡ್ಸ್‌ಪರ್ಸನ್‌ನ ನೇಮಕ.- ವಿವಾದಗಳನ್ನು ಇತ್ಯರ್ಥಪಡಿಸುವುದಕ್ಕಾಗಿ, ಸಾಲಗಾರ ಮತ್ತು ಲೇವಾದೇವಿದಾರನ ನಡುವೆ ಮಧ್ಯಸ್ಥಗಾರನಾಗಿ ಕಾರ್ಯನಿರ್ವಹಿಸಲು ಸರ್ಕಾರವು ಅಧಿಸೂಚನೆಯ ಮೂಲಕ ಒಂಬುಡ್ಸ್‌ಪರ್ಸನ್‌ನನ್ನು ನೇಮಕ ಮಾಡಬಹುದು.

12. ಕುಂದುಕೊರತೆಗಳ ನಿವಾರಣಾ ವೇದಿಕೆ.- ಸರ್ಕಾರವು ಸೂಕ್ತವಾದ ಕುಂದುಕೊರತೆ ನಿವಾರಣಾ ಕಾರ್ಯವ್ಯವಸ್ಥೆಯನ್ನು ಸ್ಥಾಪಿಸತಕ್ಕದ್ದು. ಕುಂದುಕೊರತೆ ನಿವಾರಣಾ

ಕಾರ್ಯವ್ಯವಸ್ಥೆಯ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳು ನಿಯಮಿಸಬಹುದಾದಂಥ ವಿಧಾನದಲ್ಲಿರತಕ್ಕದ್ದು.

13. ಅಧಿನಿಯಮದ 8ನೇ ಪ್ರಕರಣದ ಉಲ್ಲಂಘನೆಗಾಗಿ ದಂಡನೆ.- ಈ ಅಧಿನಿಯಮದ 8ನೇ ಪ್ರಕರಣವನ್ನು ಉಲ್ಲಂಘಿಸುವ ಯಾರೇ ವ್ಯಕ್ತಿಯು, ವಿಚಾರಣೆಗೆ ಒಳಪಡತಕ್ಕದ್ದು ಮತ್ತು ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟರ ಮೂಲಕ ಹತ್ತು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದೊಂದಿಗೆ ಹಾಗೂ ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗತಕ್ಕದ್ದು. ಈ ಅಧಿನಿಯಮದಡಿಯಲ್ಲಿನ ಅಪರಾಧಗಳು ಸಂಜ್ಞೆಯವಾಗಿರತಕ್ಕದ್ದು ಮತ್ತು ಜಾಮೀನುರಹಿತವಾಗಿರತಕ್ಕದ್ದು.

14. ಪ್ರತಿಯೊಬ್ಬ ಅಧಿಕಾರಿಯು ಲೋಕನೌಕರನಾಗಿರುವುದು.- ಈ ಅಧಿನಿಯಮದ ಉಪಬಂಧಗಳಡಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮತ್ತು ಪ್ರತಿಯೊಬ್ಬ ವ್ಯಕ್ತಿಯನ್ನು ಭಾರತೀಯ ನ್ಯಾಯ ಸಂಹಿತೆ, 2023ರ 2ನೇ ಪ್ರಕರಣದ (28)ನೇ ಉಪಪ್ರಕರಣದ ಅರ್ಥವ್ಯಾಪ್ತಿಯೊಳಗೆ ಲೋಕನೌಕರನೆಂದು ಭಾವಿಸತಕ್ಕದ್ದು.

15. ಲೈಸೆನ್ಸುರಹಿತ ಮತ್ತು ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರ ಮೂಲಕ ಬಲವಂತದ ಕ್ರಮದಿಂದ ಸಾಲಗಾರನಿಗೆ ಪರಿಹಾರ (relief).- ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಅಥವಾ ಯಾವುದೇ ಅಂಥ ಕಾನೂನಿನ ಮೂಲಕ ಜಾರಿಯಲ್ಲಿರುವ ಕರಾರಿನಲ್ಲಿ ಅಥವಾ ಲಿಖಿತಪತ್ರದಲ್ಲಿ ಏನೇ ಒಳಗೊಂಡಿದ್ದರೂ ಮತ್ತು ಈ ಅಧಿನಿಯಮದಲ್ಲಿ ಅನ್ಯಥಾ ಸ್ಪಷ್ಟವಾಗಿ ಉಪಬಂಧಿಸಿದುದನ್ನುಳಿದು, ಈ ಪ್ರಕರಣದ ಪ್ರಾರಂಭದ ದಿನಾಂಕದಿಂದ ಜಾರಿಗೆ ಬರುವಂತೆ,-

(ಎ) ಈ ಪ್ರಕರಣದ ಪ್ರಾರಂಭಕ್ಕೆ ಮೊದಲು ನೋಂದಾಯಿತವಲ್ಲದ ಮತ್ತು ಲೈಸೆನ್ಸುರಹಿತವಾದ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಬಲವಂತದ ಕ್ರಮ ಬಳಸಿದರೆ, ಸಾಲಗಾರನು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಗೆ ಪಾವತಿಸಬೇಕಾದ, ಯಾವುದಾದರೂ ಬಡ್ಡಿಯ ಮೊತ್ತವಿದ್ದಲ್ಲಿ ಅದನ್ನೂ ಒಳಗೊಂಡಂತೆ “ಸಮಾಜದ ದುರ್ಬಲ ವರ್ಗದವರಿಗಾಗಿ” ಮುಂಗಡ ನೀಡಿದ ಪ್ರತಿಯೊಂದು ಸಾಲವನ್ನು ಸಂಪೂರ್ಣವಾಗಿ ತೀರಿಕೆಯಾಗಿದೆಯೆಂದು ಭಾವಿಸತಕ್ಕದ್ದು;

(ಬಿ) ಯಾವುದಾದರೂ ಬಡ್ಡಿಯಿದ್ದಲ್ಲಿ ಅದನ್ನೂ ಒಳಗೊಂಡಂತೆ ಅಂಥ ಸಾಲದ ಯಾವುದೇ ಮೊತ್ತದ ವಸೂಲಾತಿಗಾಗಿ ಸಾಲಗಾರನ ವಿರುದ್ಧ ಯಾವುದೇ ದಾವೆ ಅಥವಾ ವ್ಯವಹರಣೆಯನ್ನು ಯಾವುದೇ ನ್ಯಾಯಾಲಯವು ಪುರಸ್ಕರಿಸತಕ್ಕದ್ದಲ್ಲ;

ಪರಂತು ಸಾಲಗಾರ ಮತ್ತು ಯಾರೇ ಇತರ ವ್ಯಕ್ತಿಯ ವಿರುದ್ಧ ಜಂಟಿಯಾಗಿ ದಾವೆ ಅಥವಾ ವ್ಯವಹರಣೆಯನ್ನು ಹೂಡಲಾಗಿದ್ದರೆ, ಈ ಪ್ರಕರಣದಲ್ಲಿ ಇರುವುದಾವುದೂ ಅಂಥ ಇತರ ವ್ಯಕ್ತಿಗೆ ಅದು ಸಂಬಂಧಿಸಿರುವಷ್ಟರ ಮಟ್ಟಿಗೆ ದಾವೆ ಅಥವಾ ವ್ಯವಹರಣೆಯ ಪುರಸ್ಕರಣೆಯು (maintainability) ಅನ್ವಯವಾಗತಕ್ಕದ್ದು:

(ಸಿ) ಯಾವುದೇ ಸಾಲದ ವಸೂಲಾತಿಗಾಗಿ ಯಾರೇ ಸಾಲಗಾರನ ವಿರುದ್ಧ ಸದರಿ ದಿನಾಂಕದಂದು ಬಾಕಿಯಿರುವ ಎಲ್ಲಾ ದಾವೆಗಳು ಮತ್ತು ವ್ಯವಹರಣೆಗಳು (ಅಪೀಲುಗಳು, ಪುನರೀಕ್ಷಣೆಗಳು, ಜಪ್ತಿಗಳು ಅಥವಾ ಅಮಲ್ಜಾರಿ ವ್ಯವಹರಣೆಗಳನ್ನು ಒಳಗೊಂಡು) ಕೊನೆಗೊಳ್ಳತಕ್ಕದ್ದು.

16. ತೊಂದರೆಗಳನ್ನು ನಿವಾರಿಸುವ ಅಧಿಕಾರ.- ಈ ಅಧಿನಿಯಮದ ಉಪಬಂಧಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾವುದೇ ತೊಂದರೆ ಉದ್ಭವಿಸಿದಲ್ಲಿ, ರಾಜ್ಯ ಸರ್ಕಾರವು ಸರ್ಕಾರಿ ರಾಜಪತ್ರದಲ್ಲಿ ಪ್ರಕಟಿಸಿದ ಆದೇಶದ ಮೂಲಕ, ತೊಂದರೆಗಳನ್ನು ನಿವಾರಿಸುವ ಉದ್ದೇಶಗಳಿಗಾಗಿ

ತನಗೆ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವ, ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗಿರದಂಥ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಈ ಪ್ರಕರಣದಡಿ ಅಂಥ ಯಾವುದೇ ಆದೇಶವನ್ನು ಮಾಡತಕ್ಕದ್ದಲ್ಲ.

17. ನಿರ್ದೇಶನಗಳನ್ನು ನೀಡುವ ಅಧಿಕಾರ.- ಸರ್ಕಾರವು ಕಾಲಕಾಲಕ್ಕೆ ಈ ಅಧಿನಿಯಮದ ಸೂಕ್ತ ಅನುಷ್ಠಾನಕ್ಕಾಗಿ, ಅಧಿಕಾರಿಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು, ಸಾಲಗಾರರು, ಲೇವಾದೇವಿದಾರರಿಗೆ ಈ ಅಧಿನಿಯಮದ ಮತ್ತು ಅದರಡಿಯಲ್ಲಿ ಮಾಡಲಾದ ನಿಯಮಗಳ ಉಪಬಂಧಗಳಿಗೆ ಅಸಂಗತವಾಗಿರದ ಅಂಥ ಆದೇಶಗಳು, ಸೂಚನೆಗಳು ಮತ್ತು ನಿರ್ದೇಶನಗಳನ್ನು ರಿಜಿಸ್ಟ್ರಾರ್‌ಗಳು, ನಮೂನೆಗಳು, ಆನ್‌ಲೈನ್ ಪ್ರಕ್ರಿಯೆಗಳು, ಪೋರ್ಟಲ್‌ಗಳು, ಸಹಾಯ ಕೇಂದ್ರಗಳನ್ನು ನಿರ್ದಿಷ್ಟಪಡಿಸುವ ಮೂಲಕ ಹೊರಡಿಸಬಹುದು ಹಾಗೂ ಅಧಿನಿಯಮವನ್ನು ಜಾರಿಗೊಳಿಸಲು ನಿಯೋಜಿತರಾದ ಅಂಥ ಅಧಿಕಾರಿಗಳು ಮತ್ತು ಇತರ ಎಲ್ಲಾ ವ್ಯಕ್ತಿಗಳು ಅಂಥ ಆದೇಶಗಳನ್ನು, ಸೂಚನೆಗಳನ್ನು ಹಾಗೂ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

18. ನಿಯಮಗಳ ರಚನಾಧಿಕಾರ.-(1) ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಬಹುದು.

(2) ಈ ಪ್ರಕರಣದ ಮೂಲಕ ಪ್ರದತ್ತವಾದ ನಿಯಮಗಳನ್ನು ರಚಿಸುವ ಅಧಿಕಾರವು ಪೂರ್ವ ಪ್ರಕಟಣೆಯ ತರುವಾಯ ಮಾಡಬಹುದಾದ ನಿಯಮಗಳ ಷರತ್ತಿಗೆ ಒಳಪಟ್ಟಿರತಕ್ಕದ್ದು.

(3) ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮ ಅಥವಾ ಅಧಿಸೂಚನೆಯನ್ನು, ಅದನ್ನು ರಚಿಸಿದ ತರುವಾಯ ಸಾಧ್ಯವಾದಷ್ಟು ಬೇಗನೇ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ ಒಟ್ಟು ಮೂವತ್ತು ದಿನಗಳಿಗಾಗಿ ಒಳಗೊಂಡಿರಬಹುದಾದ ಒಂದು ಅಥವಾ ಎರಡು ಅಥವಾ ಹೆಚ್ಚಿನ ನಿಕಟೋತ್ತರ ಅಧಿವೇಶನಗಳಲ್ಲಿ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ನಿಕಟೋತ್ತರ ಅಧಿವೇಶನಗಳು ಮುಕ್ತಾಯವಾಗುವ ಮೊದಲು, ವಿಧಾನಮಂಡಲದ ಉಭಯಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಟುಮಾಡಬೇಕೆಂದು ಒಪ್ಪಿದರೆ ಅಥವಾ ನಿಯಮವನ್ನು ರಚಿಸಬಾರದೆಂದು ತೀರ್ಮಾನಿಸಿದರೆ, ಆ ತರುವಾಯ ಅಂಥ ನಿಯಮವು ಸಂದರ್ಭಾನುಸಾರ ಹಾಗೆ ಮಾರ್ಪಾಟಾದ ರೀತಿಯಲ್ಲಿ ಮಾತ್ರ ಪರಿಣಾಮಕಾರಿಯಾಗತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಅಂಥ ಮಾರ್ಪಾಟು ಅಥವಾ ರದ್ದತಿಯು ಆ ನಿಯಮದ ಅಥವಾ ಅಧಿಸೂಚನೆಯ ಅಡಿಯಲ್ಲಿ ಈ ಹಿಂದೆ ಮಾಡಿದ ಯಾವುದೇ ಕಾರ್ಯದ ಸಿಂಧುತ್ವಕ್ಕೆ ಬಾಧಕವಾಗತಕ್ಕದ್ದಲ್ಲ.

19. ನಿರಸನ ಮತ್ತು ಉಳಿಸುವಿಕೆಗಳು.- (1) ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025 ನ್ನು (2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ 2) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಅಂಥ ನಿರಸನದಲ್ಲಿ ಏನೇ ಒಳಗೊಂಡಿದ್ದರೂ, ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ (2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ 2) ಅಡಿಯಲ್ಲಿ ಮಾಡಲಾದ ಅಥವಾ ಮಾಡಲಾಗಿದೆಂದು ಭಾವಿಸಿದ ಯಾವುದೇ ಕಾರ್ಯ ಅಥವಾ ಕೈಗೊಂಡ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸಿದ ಯಾವುದೇ ಕ್ರಮವನ್ನು ಈ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಎಂದು ಭಾವಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.